



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IV A	ಬೆಂಗಳೂರು, ಸೋಮವಾರ, ೦೧, ಆಗಸ್ಟ್ ೨೦೨೨(ಶ್ರಾವಣ, ೧೦, ಶಕವರ್ಷ, ೧೯೪೪) BENGALURU, MONDAY, 01, AUGUST, 2022(SHRAVANA, 10, SHAKAVARSHA, 1944)	ನಂ. ೪೧೫ No. 415
-------------------------	---	--------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಆಇ 3 ಪಿಇಎಸ್ 2021

ಕರ್ನಾಟಕ ಸರ್ಕಾರ ಸಚಿವಾಲಯ  
ವಿಧಾನಸೌಧ,  
ಬೆಂಗಳೂರು, ದಿನಾಂಕ:01ನೇ ಆಗಸ್ಟ್ 2022

## ಅಧಿಸೂಚನೆ

ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967 ಅನ್ನು ತಿದ್ದುಪಡಿ ಮಾಡುವ ಕರಡನ್ನು, ಕರ್ನಾಟಕ ಅಬಕಾರಿ ನಿಯಮಗಳು, 1965 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 21) ರ 71ನೇ ಪ್ರಕರಣದ (1) ನೇ ಉಪ-ಪ್ರಕರಣದ ಮೂಲಕ ಅಗತ್ಯಪಡಿಸಲಾದಂತೆ, ಕರ್ನಾಟಕ ರಾಜ್ಯಪತ್ರ ಭಾಗ IV-ಎ ಸಂಖ್ಯೆ:311, ದಿನಾಂಕ:31.05.2022ರಲ್ಲಿ ಅಧಿಸೂಚನೆ ಸಂಖ್ಯೆ: ಆಇ 3 ಪಿಇಎಸ್ 2021ರ ದಿನಾಂಕ:31.05.2022ರಲ್ಲಿ ಅವುಗಳನ್ನು ಪ್ರಕಟಿಸಿದ ಮೂವತ್ತು ದಿನಗಳೊಳಗಾಗಿ, ಇದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಿ ಪ್ರಕಟಿಸಿರುವುದರಿಂದ.

ಮತ್ತು, ಸದರಿ ರಾಜ್ಯಪತ್ರವನ್ನು ದಿನಾಂಕ:31.05.2022 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ.

ಮತ್ತು, ಸದರಿ ಕರಡಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಸ್ವೀಕರಿಸಿಲ್ಲದಿರುವುದರಿಂದ,

ಈಗ, ಆದ್ದರಿಂದ, ಕರ್ನಾಟಕ ಅಬಕಾರಿ ಅಧಿನಿಯಮ, 1965 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 21) ರ 71ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಈ ಮೂಲಕ ಮುಂದಿನ ನಿಯಮಗಳನ್ನು ರಚಿಸುತ್ತದೆ. ಎಂದರೆ:-

## ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ.- (1) ಈ ನಿಯಮಗಳನ್ನು ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) (ತಿದ್ದುಪಡಿ) ನಿಯಮಗಳು, 2022 ಎಂದು ಕರೆಯತಕ್ಕದ್ದು.

(೧)

(2) ಈ ನಿಯಮಗಳು, ಕರ್ನಾಟಕ ರಾಜ್ಯಪತ್ರದಲ್ಲಿ ಅವುಗಳನ್ನು ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

**2. 18 ನೇ ನಿಯಮದ ತಿದ್ದುಪಡಿ.-** ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 18ರಲ್ಲಿ "ಆರು ತಿಂಗಳಿಗೊಮ್ಮೆ" ಎಂಬ ಪದಗಳ ಬದಲಾಗಿ "ವರ್ಷಕ್ಕೊಮ್ಮೆ" ಎಂಬ ಪದವನ್ನು ಪ್ರತಿಸ್ಥಾಪಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಮಂಜುಳಾ ನಟರಾಜ್)  
ಸರ್ಕಾರದ ಅಧೀನ ಕಾರ್ಯದರ್ಶಿ  
ಆರ್ಥಿಕ ಇಲಾಖೆ (ಅಬಕಾರಿ).